

## ವಿದ್ಯಾರ್ಥಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳು

೧. ಭೌತಿಕವಾಗಿ ಕಾಲೇಜಿಗೆ ಬಂದು ತರಗತಿಗಳಿಗೆ ಹಾಜರಾಗಲು ಸಿದ್ಧರಿರುವ ವಿದ್ಯಾರ್ಥಿಗಳಿಗೆ ಅವರ ಪೋಷಕರಿಂದ ನಿಗದಿತ ನಮೂನೆಯಲ್ಲಿ ಸಹಿ ಮಾಡಿದ ಒಪ್ಪಿಗೆ ಪತ್ರ ಪಡೆದು ಭೌತಿಕ ತರಗತಿಗಳನ್ನು ನಡೆಸುವುದು.
೨. ಆನ್‌ಲೈನ್ / ಸಂಪರ್ಕ ತರಗತಿಗಳಿಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ಆನ್ - ಕ್ಯಾಂಪಸ್ ಹಾಗೂ ಆಫ್ - ಕ್ಯಾಂಪಸ್ ಹಾಸ್ಟಲ್‌ಗಳಲ್ಲಿ ಉಳಿದುಕೊಳ್ಳಬಹುದು.
೩. ವಿದ್ಯಾರ್ಥಿಗಳು ಕಡ್ಡಾಯವಾಗಿ ೩ ದಿನಗಳ ಮುಂಚೆ ಕೋವಿಡ್-೧೯ (ಆರ್.ಟಿ.ಪಿ.ಸಿ.ಆರ್) ಪರೀಕ್ಷೆಯನ್ನು ಮಾಡಿಕೊಂಡು ಟೆಸ್ಟ್ ರಿಪೋರ್ಟ್ ನೆಗೆಟಿವ್ ಇದ್ದಲ್ಲಿ ಮಾತ್ರ ವಿಶ್ವ ವಿದ್ಯಾಲಯ / ಕಾಲೇಜುಗಳಿಗೆ ಹಾಜರಾಗುವುದು.
೪. ಕಾಲೇಜಿಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮನೆಯಿಂದಲೇ ಊಟ ಮತ್ತು ಕುಡಿಯುವ ನೀರನ್ನು ಸ್ವಂತ ತಂದು ಅವರೇ ಉಪಯೋಗಿಸುವುದು.
೫. ವಿದ್ಯಾರ್ಥಿಗಳು ಥರ್ಮಲ್ ತಪಾಸಣೆ / ಮುಖಗವಸು / ಮಾಸ್ಕ್ ಧರಿಸುವುದು, ಕೈಗಳನ್ನು ಶುದ್ಧಿಗೊಳಿಸುವುದನ್ನು ಎಲ್ಲಾ ಪ್ರವೇಶ ಕೇಂದ್ರಗಳಲ್ಲಿ ಖಚಿತಪಡಿಸಿಕೊಳ್ಳಬೇಕು.
೬. ಜ್ವರ, ಕೆಮ್ಮು, ಉಸಿರಾಟದ ತೊಂದರೆಯ ಲಕ್ಷಣಗಳನ್ನು ಹೊಂದಿರುವವರು ಶಿಕ್ಷಣ ಸಂಸ್ಥೆಯ ಆವರಣದೊಳಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.
೭. ಉಗುಳುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
೮. ಆರೋಗ್ಯ ಸೇತು ಆಪ್‌ಅನ್ನು ಮೊಬೈಲ್‌ನಲ್ಲಿ ಅನುಸ್ಥಾಪನೆಗೊಳಿಸಿಕೊಳ್ಳುವುದು.
೯. ವಿದ್ಯಾರ್ಥಿಗಳು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಧರಿಸುವುದು.
೧೦. ವಿದ್ಯಾರ್ಥಿಗಳು ಕಾಲೇಜಿನ ಆವರಣವನ್ನು ಪ್ರವೇಶಿಸುತ್ತಿದ್ದಂತೆ ಸ್ಯಾನಿಟೈಸರ್ ಅಥವಾ ಸಾಬೂನಿನಿಂದ ಕೈಗಳನ್ನು ಸ್ವಚ್ಛಗೊಳಿಸಿ, ಥರ್ಮಲ್ ಸ್ಕ್ರೀನರ್‌ಗಳ ಮುಖಾಂತರ ಪ್ರತಿ ದಿನವು ಉಷ್ಣಾಂಶ ತಪಾಸಣೆಗೊಂಡು ಪ್ರವೇಶಿಸುವುದು.
೧೧. ವಿದ್ಯಾರ್ಥಿಗಳು ಕಾಲೇಜಿನ ಆವರಣ, ತರಗತಿ ಕೊಠಡಿ, ಪ್ರಯೋಗಾಲಯ, ಗ್ರಂಥಾಲಯ, ಹಾಸ್ಟಲ್, ಉಪಹಾರ ಗೃಹ, ಕ್ರೀಡಾಂಗಣ, ಬ್ಯಾಂಕ್ ಸೇರಿದಂತೆ ಯಾವುದೇ ಸ್ಥಳ ಹಾಗೂ ಸಂದರ್ಭದಲ್ಲಿಯೂ ಗುಂಪು ಸೇರದೇ ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು.
೧೨. ವಿದ್ಯಾರ್ಥಿಗಳು ಲ್ಯಾಪ್‌ಟಾಪ್, ಆಡಿಯೋ, ವಿಡಿಯೋ ಮತ್ತಿತರ ಮಾಧ್ಯಮ ಬಿಡಿ ಭಾಗಗಳನ್ನು ಶುಚಿಗೊಳಿಸಿಕೊಳ್ಳುತ್ತಿರಬೇಕು.
೧೩. ಪುಸ್ತಕಗಳು ಇತರೆ ಕಲಿಕಾ ಸಾಮಗ್ರಿಗಳನ್ನು ಮತ್ತು ತಿನ್ನಬಹುದಾದ ವಸ್ತುಗಳನ್ನು ಹಂಚಿಕೊಳ್ಳುವುದನ್ನು ನಿಷೇಧಿಸಲಾಗಿದೆ.

=0=0=0=0=0=0=0=0=